



ಕರ್ನಾಟಕ ಸರ್ಕಾರ

ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಛೇರಿ, ನೃಪತುಂಗ ರಸ್ತೆ, ಬೆಂಗಳೂರು-560001
ಸಂಖ್ಯೆ:ಸಿ7[6].ಪ್ರಾಶಿ.1-5.ಅಂ.ಮಾ.ಪ.02/2015-16.

ದಿನಾಂಕ:05-12-2015

ನಮೂನೆ-4

(ನಿಯಮ 7 ರ ಉಪನಿಯಮ 3ರಂತೆ)

ಪರಿಷ್ಕರಿಸಲ್ಪಟ್ಟ ನೋಂದಣಿ ಪ್ರಮಾಣ ಪತ್ರ.

ಕ್ರಮ ಸಂಖ್ಯೆ: 416/2015-16

ಅಕಾಡಮಿ ಆಫ್ ಜನರಲ್ ಎಜುಕೇಶನ್(ರಿ), ಮಣಿಪಾಲ, ಉಡುಪಿ ಜಿಲ್ಲೆ ಈ ಸಂಸ್ಥೆಯು ಕೆಳಕಂಡ ಶಾಲೆಯನ್ನು ನಡೆಸಲು ನೋಂದಾಯಿಸಲ್ಪಟ್ಟಿದೆ.

| ಕ್ರಮ. ಸಂಖ್ಯೆ | ಶಾಲೆಯ ಹೆಸರು ಮತ್ತು ವಿಳಾಸ (ಸಂಸ್ಥೆಯ ವರ್ಗ) | ಅನುಮತಿ ನೀಡಿದ ತರಗತಿ | ಪ್ರಾರಂಭಿಸಿದ ಬೇಕಾದ ವರ್ಷ | ಅನುಮತಿ ನೀಡಿದ ಮಾಧ್ಯಮ | ವಾವತಿಸಿರುವ ಶುಲ್ಕ |
|--------------|--|--------------------|------------------------|-----------------------------------|------------------|
| 01. | ಮಣಿಪಾಲ ಸ್ಕೂಲ್ ಅತ್ತಾವರ ಮಂಗಳೂರು | 1 ರಿಂದ 5 | 2010-11 | ಕನ್ನಡ ಮಾಧ್ಯಮ [ಶಾಶ್ವತ ಅನುದಾನ ರಹಿತ] | ರೂ.5,000/- |

ಮೇಲಿನ ಆಡಳಿತ ಮಂಡಳಿಯು, ಕರ್ನಾಟಕ ಶಿಕ್ಷಣ ಕಾಯಿದೆ 1983ರ (1995ರ ಕರ್ನಾಟಕ ಕಾಯಿದೆ-1) ಸೆಕ್ಷನ್-31ರ ಉಪ ನಿಯಮ (5) ರಲ್ಲಿನ ಅವಕಾಶಗಳಂತೆ, ಈ ಮೊದಲು ನೋಂದಣಿ ಮಾಡಿದ ಶಾಲೆಯ ವಿವರಗಳಲ್ಲಿ ಬದಲಾವಣೆಗಳಾಗಿರುವುದನ್ನು ವರದಿ ಮಾಡಿ, ಮೂಲ ನೋಂದಣಿ ಪ್ರಮಾಣ ಪತ್ರವನ್ನು ಪರಿಷ್ಕರಿಸುವಂತೆ ಕೋರಿ ನಮೂನೆ-3ರಲ್ಲಿ ಅರ್ಜಿಯನ್ನು ಸಲ್ಲಿಸಿರುತ್ತದೆ.

ಪ್ರಯುಕ್ತ, ಈ ಮೊದಲು ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು ದಕ್ಷಿಣ ವಲಯ, ಮಂಗಳೂರು ಪ್ರಾಧಿಕಾರದಿಂದ ವಿತರಿಸಲಾಗಿದ್ದ 05/2010-11 ಕ್ರಮ ಸಂಖ್ಯೆಯ ಹಾಗೂ ದಿನಾಂಕ: 26/05/2010 ರ ನೋಂದಣಿ ಪ್ರಮಾಣ ಪತ್ರವನ್ನು ಹಿಂಪಡೆದಿದೆ ಮತ್ತು ರದ್ದುಪಡಿಸಿದೆ ಹಾಗೂ ಸಂಬಂಧಿತ ವಹಿಯಲ್ಲಿ ಅಗತ್ಯ ನಮೂದುಗಳನ್ನು ಮಾಡುವಂತೆ ಆ ಮೂಲ ನೋಂದಣಿ ಪ್ರಾಧಿಕಾರಿಗೆ ಸೂಚಿಸಿದೆ.


ಹಾಗೂ, ಇದೀಗ ಪರಿಷ್ಕೃತ ನೋಂದಣಿ ಪ್ರಮಾಣ ಪತ್ರವನ್ನು ಅಕಾಡಮಿ ಆಫ್ ಜನರಲ್ ಎಜುಕೇಶನ್(ರಿ), ಮಣಿಪಾಲ, ಉಡುಪಿ ಜಿಲ್ಲೆ ಇವರ ಹೆಸರಿಗೆ ಕೆಳಕಂಡಂತೆ ಪರಿಷ್ಕೃತ ವಿವರಗಳನ್ನು ನಮೂದಿಸಿ ವಿತರಿಸಲಾಗಿದೆ.

| ಕ್ರಮ. ಸಂಖ್ಯೆ | ಶಾಲೆಯ ಹೆಸರು ಮತ್ತು ವಿಳಾಸ ಮತ್ತು ವರ್ಗ | ಅನುಮತಿ ನೀಡಿದ ತರಗತಿ | ಶೈಕ್ಷಣಿಕ ಸಾಲು | ಅನುಮತಿ ನೀಡಿದ ಮಾಧ್ಯಮ | ವಾವತಿಸಿರುವ ಶುಲ್ಕ |
|--------------|------------------------------------|--------------------|---------------|-----------------------------------|------------------|
| 01. | ಮಣಿಪಾಲ ಸ್ಕೂಲ್ ಅತ್ತಾವರ ಮಂಗಳೂರು | 1 ರಿಂದ 5 | 2015-2016 | ಆಂಗ್ಲ ಮಾಧ್ಯಮ [ಶಾಶ್ವತ ಅನುದಾನ ರಹಿತ] | --- |

ಈ ಹಿಂದಿನ ಪ್ಯಾರಾಗಳಲ್ಲಿ ಉಲ್ಲೇಖಿಸಿರುವ ಆಡಳಿತ ಮಂಡಳಿಯ ವಿವರಗಳನ್ನು, ಶಿಕ್ಷಣ ಸಂಸ್ಥೆಗಳ ಪರಿಷ್ಕೃತ ನೋಂದಣಿ ಪ್ರಮಾಣ ಪತ್ರವನ್ನು ವಿತರಿಸಲಾಗಿರುವ ನೋಂದಣಿ ವಹಿಯ 01 ನೇ ವಾಲ್ಯೂಯನ ಪುಟ ಸಂಖ್ಯೆ: 51 ರ ಕ್ರಮ ಸಂಖ್ಯೆ: 416 ರಲ್ಲಿ ನೋಂದಾಯಿಸಲಾಗಿದೆ.

ಈ ನೋಂದಣಿ ಪ್ರಮಾಣ ಪತ್ರವನ್ನು ದಿನಾಂಕ: 05-12-2015 ರಂದು ವಿತರಿಸಲಾಗಿದೆ. ನೋಂದಣಿಯು ಕರ್ನಾಟಕ ಶಿಕ್ಷಣ ಕಾಯ್ದೆ ನಿಯಮಗಳು ಹಾಗೂ ಕಾಲದಿಂದ ಕಾಲಕ್ಕೆ ಹೊರಡಿಸಲಾಗುವ ಇಲಾಖಾ ನಿಯಮಗಳಿಗೆ ಒಳಪಟ್ಟಿದೆ.

ಸ್ಥಳ: ಬೆಂಗಳೂರು
ದಿನಾಂಕ: 05-12-2015

 5/12/15
(ಕೆ.ಎಸ್.ಸತ್ಯಮೂರ್ತಿ)
ಆಯುಕ್ತರು
ಸಾರ್ವಜನಿಕ ಶಿಕ್ಷಣ ಇಲಾಖೆ
ಹಾಗೂ ನೋಂದಣಿ ಪ್ರಾಧಿಕಾರಿ
5/12 5/12

ಗೆ,

1. ಉಪ ನಿರ್ದೇಶಕರು (ಆಡಳಿತ), ಸಾರ್ವಜನಿಕ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು,
2. ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು ದಕ್ಷಿಣ ವಲಯ, ಮಂಗಳೂರು,
3. ಅಧ್ಯಕ್ಷರು / ಕಾರ್ಯದರ್ಶಿಗಳು, ಅಕಾಡಮಿ ಆಫ್ ಜನರಲ್ ಎಜುಕೇಶನ್(ರಿ), ಮಣಿಪಾಲ್, ಉಡುಪಿ ಜಿಲ್ಲೆ,
4. ಕಛೇರಿ ಪ್ರತಿ.

ನಮೂನೆ-02

(ನಿಯಮ 30 ಉಪನಿಯಮ 5 (ಬಿ))

ಕಡತ ಸಂಖ್ಯೆ:-ಡಿ4/1887/ಹೊ.ಕಿ.ಪ್ರಾ.ಶಾಲೆ/03/2009-2010

ದಿನಾಂಕ:-26-05-2010

ಕರ್ನಾಟಕ ಶಿಕ್ಷಣ ಕಾಯ್ದೆ 1983 (ಕರ್ನಾಟಕ ಆಕ್ಟ್ 1- 1995) ಸೆಕ್ಷನ್ 31 ರಂತೆ ಅಕಾಡಮಿ ಆಫ್ ಜನರಲ್ ಎಜುಕೇಷನ್ (ರಿ) ಮಣಿಪಾಲ್ ಉಡುಪಿ ಜಿಲ್ಲೆ ಇವರ ಗವರ್ನಿಂಗ್ ಕೌನ್ಸಿಲ್ಗೆ ಸಂಬಂಧಿಸಿದ ಈ ಕೆಳಗೆ ನಮೂದಿಸಿರುವ ಶಿಕ್ಷಣ ಸಂಸ್ಥೆಯನ್ನು ಈ ದಿನ ದಿನಾಂಕ 26.05.2010ರಂದು ನೋಂದಾಯಿಸಲಾಗಿದೆ ಎಂದು ಪ್ರಮಾಣೀಕರಿಸಿದೆ.

| | |
|---------------------------------|---|
| 1.ಕ್ರಮ ಸಂಖ್ಯೆ: | 05 |
| 2.ಶಾಲೆಯ ಹೆಸರು ಮತ್ತು ಪೂರ್ಣ ವಿಳಾಸ | ಮಣಿಪಾಲ್ ಸ್ಕೂಲ್ ಅತ್ತಾವರ ಮಂಗಳೂರು |
| 3.ಅನುಮತಿ ನೀಡಿದ ತರಗತಿಗಳು | 1 ರಿಂದ 5ನೇತರಗತಿ(ಏಕ ಕಾಲದಲ್ಲಿ) |
| 4.ಪ್ರಾರಂಭಿಸಬೇಕಾದ ಶೈಕ್ಷಣಿಕ ವರ್ಷ | 1ನೇ ತರಗತಿ 2010-11ನೇ ಸಾಲು |
| 5.ಅನುಮತಿ ನೀಡಿರುವ ಮಾಧ್ಯಮ | ಕನ್ನಡ |
| 6.ಶುಲ್ಕ ಮರುಪಾವತಿ ಮಾಡಿರುವುದು | ಡಿಡಿ ಸಂಖ್ಯೆ:018117 ದಿ:08/10/2009 ರೂ 5000-00 |

ಸದರಿಶಿಕ್ಷಣ ಸಂಸ್ಥೆಯನ್ನು ಕ್ರಮಸಂಖ್ಯೆ:05 ಮಹಿ ಸಂಖ್ಯೆ 70 ವಾಲ್ಮೂಂ ಸಂಖ್ಯೆ:01 ರಲ್ಲಿ ಈ ಕಛೇರಿಯಲ್ಲಿನ ಶೈಕ್ಷಣಿಕ ಸಂಸ್ಥೆಗಳ ನೋಂದಣಿ ವಹಿಯಲ್ಲಿ ದಾಖಲಿಸಲಾಗಿದೆ.

ಈ ಪ್ರಮಾಣ ಪತ್ರವನ್ನು ಈ ಕೆಳಗಿನ ಷರತ್ತುಗಳೊಳಪಟ್ಟು ನೀಡಲಾಗಿದೆ.

1. ಈ ನೋಂದಾವಣೆಯು ನಿಯಮ3ರ (4) ಮತ್ತು (5)ಕ್ಕೆ ಒಳಪಟ್ಟಿರುತ್ತದೆ.
2. ಗವರ್ನಿಂಗ್ ಕೌನ್ಸಿಲ್ ರವರು ನಿಯಮ 4(4)ರಲ್ಲಿ ತಿಳಿಸಿರುವ ಎಲ್ಲಾ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
3. ಶಾಲಾನಿವೇಶನ, ವಿಸ್ತೀರ್ಣ, ಕಟ್ಟಡ, ಪಾರೋಪಕರಣ /ಪೀಠೋಪಕರಣಗಳು ಸಿಬ್ಬಂದಿ/ಆರ್ಥಿಕ ಅನುಕೂಲತೆಗಳು ಮುಂತಾದವುಗಳನ್ನು ಒದಗಿಸುವ ಷರತ್ತಿಗೆ ಒಳಪಟ್ಟಿರುತ್ತದೆ.
4. ಸದರಿ ಶಿಕ್ಷಣ ಸಂಸ್ಥೆಯು ಯಾವುದೇ ಸಂದರ್ಭದಲ್ಲಿಯೂ ಸರ್ಕಾರದ ಪೂರ್ವಾನುಮತಿ ಇಲ್ಲದೇ ಹೆಚ್ಚಿನ ವಿಭಾಗಗಳನ್ನು ತೆರೆಯುವಂತಿಲ್ಲ.
5. ಶಾಲೆಯನ್ನು ಮಂಜೂರು ಮಾಡಿರುವ ಮಾಧ್ಯಮದಲ್ಲಿ ಮತ್ತು ಸ್ಥಳದಲ್ಲಿ ಮಾತ್ರ ತೆರೆಯತಕ್ಕದ್ದು ಹಾಗೂ ಯಾವುದೇ ಕಾರಣಕ್ಕೂ ಸ್ಥಳ ಬದಲಾವಣೆ ಮಾಡಲು ಅವಕಾಶವಿರುವುದಿಲ್ಲ.
6. ಯಾವ ಆಡಳಿತ ಮಂಡಳಿಗೆ ಶಾಲೆಯನ್ನು ನಡೆಸಲು ಅನುಮತಿ ನೀಡಲಾಗಿದೆಯೋ ಅದೇ ಆಡಳಿತ ಮಂಡಳಿಯು ಅದೇ ಸ್ಥಳದಲ್ಲಿಯೇ ಮತ್ತು ಅದೇ ಹೆಸರಿನಲ್ಲಿಯೇ ಶಾಲೆಯನ್ನು ನಡೆಸತಕ್ಕದ್ದು ಮತ್ತು ಯಾವುದೇ ಕಾರಣಕ್ಕೂ ಸರ್ಕಾರದ ಪೂರ್ವಾನುಮತಿ ಇಲ್ಲದೇ ಹಸ್ತಾಂತರಕ್ಕೆ ಅವಕಾಶವಿರುವುದಿಲ್ಲ.
7. ಸರ್ಕಾರಿ ಆದೇಶ ಸಂಖ್ಯೆ:ಇಡಿ28/ಪಿಜಿ/94 ದಿನಾಂಕ:29.04.1994ರಂತೆ 1ರಿಂದ 5ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿಯೇ ನಡೆಸಿ ಭಾಷಾ ನೀತಿ ಪಾಲಿಸುವುದು ಕಡ್ಡಾಯವಾಗಿದೆ. ಭಾಷಾ ನೀತಿಯ ಷರತ್ತಿಗೆ ಒಳಪಟ್ಟು ನೋಂದಾವಣೆಯಾಗಿರುವ ಶಾಲೆಗಳಲ್ಲಿ ಭಾಷಾ ನೀತಿಯನ್ನು ಉಲ್ಲಂಘಿಸಿರುವುದು ಸರ್ಕಾರದ/ಇಲಾಖೆಯ/ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಗಮನಕ್ಕೆ ಬಂದಲ್ಲಿ ನಿಯಮಗಳನ್ವಯ ಸದರಿ ಶಾಲೆಗೆ ನೀಡಿರುವ ನೋಂದಣಿಯನ್ನು ರದ್ದುಪಡಿಸಲಾಗುವುದು.
8. ಪ್ರತಿ ವರ್ಷವೂ ವಿದ್ಯಾರ್ಥಿಗಳ ವೈದ್ಯಕೀಯ ಪರೀಕ್ಷೆಯನ್ನು ನಿಯಮಾನುಸಾರ ಮಾಡಿಸತಕ್ಕದ್ದು.

9. ಕರ್ನಾಟಕ ಸಮಗ್ರ ಶಿಕ್ಷಣ ಮಸೂದೆ 1983 ಕರ್ನಾಟಕ ಆಕ್ಟ್ 1995ರಡಿಯಲ್ಲಿ ಬರುವ ಕಾಯ್ದೆಗಳನ್ನು ಹಾಗೂ ರಚಿಸಲಾದ ಮತ್ತು ಅನುಮೋದನೆಗೆ ರಚಿಸಲಾಗಿರುವ ನಿಯಮಗಳ ಸಂಬಂಧ ದಡಿಯಲ್ಲಿ ಮತ್ತು ಪ್ರಾಧಿಕಾರ ನೀಡಿರುವ ಎಲ್ಲಾ ಷರತ್ತುಗಳನ್ನು ಹಾಗೂ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು.
10. ಶಿಕ್ಷಣ ಸಂಸ್ಥೆಯವರು ನಡೆಸುತ್ತಿರುವ ಶಾಲೆಗಳಿಗೆ ಸಂಬಂಧಿಸಿದಂತೆ ನೋಂದಣಿಯಾಗಿರುವ ಶಾಲೆಗಳೆಲ್ಲವೂ ಸರ್ಕಾರದ ಅಧಿಸೂಚನೆಯಡಿ ಇಡಿ 175/ಪಿಎಂಸಿ 95 ದಿನಾಂಕ:07.09.1998 ಮತ್ತು ಸರ್ಕಾರದ ಅಧಿಸೂಚನೆಯಡಿ ಇಡಿ 175/ಪಿಎಂಸಿ 97 ದಿನಾಂಕ:29.12.1998ರಂತೆ ಶಾಶ್ವತ ಅನುದಾನ ರಹಿತ ಶಾಲೆಯೆಂಬುದಾಗಿ ಪರಿಗಣಿಸಿದೆ.
11. ಕರ್ನಾಟಕ ಖಾಸಗಿ ಶಿಕ್ಷಣ ಸಂಸ್ಥೆಗಳು (ಶಿಸ್ತು ಮತ್ತು ನಿಯಂತ್ರಣ) ನಿಯಮ 1978ರ ನಿಯಮಗಳನ್ನು ತಪ್ಪದೇ ಪಾಲಿಸತಕ್ಕದ್ದು.
12. ಶಾಲೆಯು ಪ್ರಾರಂಭಿಸಿದ 2 ತಿಂಗಳ ಅವಧಿಯೊಳಗೆ ಪ್ರಥಮ ಮಾನ್ಯತೆಗೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಒಪ್ಪಿಸತಕ್ಕದ್ದು.
13. ಅನುಮತಿ ನೀಡಿದ ಪ್ರತಿಯೊಂದು ತರಗತಿಗಳಲ್ಲಿ ಮಕ್ಕಳ ಹಾಗೂ ಶಿಕ್ಷಕರ ಅನುಪಾತವನ್ನು ನಿಯಮಾನುಸಾರ ಪಾಲಿಸತಕ್ಕದ್ದು.
14. ತರಬೇತಿ ಹೊಂದಿದ ಹಾಗೂ ಇಲಾಖಾ ನಿಯಮಗಳ ಪ್ರಕಾರ ನಿಗದಿತ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರನ್ನು ಮಾತ್ರ ನೇಮಿಸತಕ್ಕದ್ದು.
15. ಕರ್ನಾಟಕ ಶಿಕ್ಷಣ ಮಸೂದೆಯ ಅನುಚ್ಛೇದದ 6ರಡಿಯಲ್ಲಿ ಉಪಬಂಧ 36ರಿಂದ 39ರಂತೆ ನೋಂದಣಿ ಮಾಡಿದ ಎಲ್ಲಾ ಶಾಲೆಗಳೂ ರೆಕಗ್ನೈಸೇಷನ್ ಹಾಗೂ ಪ್ರಾವೀಜನ್ ರೆಕಗ್ನೈಸೇಷನ್ ವ್ಯಾಪ್ತಿಗೆ ಬರುವುದು.
16. ಶಾಲೆಯನ್ನು ಪ್ರಾರಂಭಿಸಲು ಸಂಸ್ಥೆಯವರು ಭದ್ರತಾ ಠೇವಣಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ಕಾರ್ಯದರ್ಶಿಗಳ ಜಂಟಿ ಖಾತೆಯಲ್ಲಿ ರಾಷ್ಟ್ರೀಕೃತ ಬ್ಯಾಂಕಿನಲ್ಲಿರಿಸತಕ್ಕದ್ದು.
17. ಕರ್ನಾಟಕ ಶಿಕ್ಷಣ ಮಸೂದೆ ನಿಯಮಗಳ ಪ್ರಕಾರ ಶಾಲೆಗೆ ಬೇಕಾದ ಪಾರೋಪಕರಣ/ಪೀಠೋಪಕರಣ /ಗ್ರಂಥಾಲಯ ಪುಸ್ತಕಗಳನ್ನು/ ಆಟದ ಮೈದಾನ /ಶಾಲಾ ಕಟ್ಟಡ ಮುಂತಾದ ಅಗತ್ಯ ಸೌಲಭ್ಯಗಳನ್ನು ಒಂದು ವರ್ಷದೊಳಗೆ ಒದಗಿಸಿಕೊಳ್ಳತಕ್ಕದ್ದು ಇಲ್ಲದಿದ್ದಲ್ಲಿ ನೋಂದಣಿಯನ್ನು ರದ್ದುಗೊಳಿಸಲಾಗುವುದು.
18. ಶಾಲೆ ತೆರೆದ ಬಗ್ಗೆ ಹಾಗೂ ವಿದ್ಯಾರ್ಥಿಗಳ ದಾಖಲಾತಿಯನ್ನು ಶಾಲೆ ನೋಂದಾವಣೆಯಾದ ಅಥವಾ ಶೈಕ್ಷಣಿಕ ವರ್ಷ ಪ್ರಾರಂಭವಾದ 2 ತಿಂಗಳೊಳಗಾಗಿ ಉಪನಿರ್ದೇಶಕರಿಗೆ ತಪ್ಪದೇ ವರದಿ ಒಪ್ಪಿಸತಕ್ಕದ್ದು ಒಂದು ವೇಳೆ ಶಾಲೆ ತೆರೆಯದಿದ್ದಲ್ಲಿ ಹಾಗೂ ಯಾವುದೇ ಷರತ್ತನ್ನು ಪಾಲಿಸದಿದ್ದಲ್ಲಿ ಈ ಆದೇಶ ರದ್ದಾಗುವುದು.
19. ಶಾಲಾ ಶಿಕ್ಷಕ ಸಿಬ್ಬಂದಿಗಳಿಗೆ ನಿಯಮಾನುಸಾರ ಸೇವಾ ಭದ್ರತೆ ಒದಗಿಸುವುದು.
20. ದಿನಾಂಕ:12.01.2006ರ ಸರ್ಕಾರದ ಅಧಿಸೂಚನೆಯಡಿ ಇಡಿ 104/ಎಸ್.ಇ.ಸಿ 2005 ವಿಧಿಸಿರುವ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸುವುದು.

ದಿನಾಂಕ:27.05.2010

ಸ್ಥಳ:ಮಂಗಳೂರು

ರಿಗೆ,

ಆಡಳಿತಾಧಿಕಾರಿ ಅಕಾಡಮಿ ಆಫ್ ಜನರಲ್ ಎಜುಕೇಷನ್ (ರಿ) ಮಣಿಪಾಲ್ ಸ್ಕೂಲ್ ವಾರ್ಡ್ ಸಂಖ್ಯೆ:24 ಅತ್ತಾವರ ಮಂಗಳೂರು -01

ಪ್ರತಿ

1. ಮಾನ್ಯ ನಿರ್ದೇಶಕರು ಪ್ರಾಥಮಿಕ ಶಿಕ್ಷಣ ಸಾ.ಶಿ.ಇಲಾಖೆ.ಆಯುಕ್ತರ ಕಛೇರಿ ನೃಪತುಂಗ ರಸ್ತೆ ಬೆಂಗಳೂರು
2. ಇವರಿಗೆ ವಂದನೆಗಳೊಂದಿಗೆ ಮಾಹಿತಿಗಾಗಿ ಸಲ್ಲಿಸಿದೆ.
3. ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಂಗಳೂರು ನಗರ ಇವರಿಗೆ ಮಾಹಿತಿಗಾಗಿ

ಉಪನಿರ್ದೇಶಕರು (ಆಡಳಿತ)
ಉಪನಿರ್ದೇಶಕರು (ಆಡಳಿತ)
ಸಾರ್ವಜನಿಕ ಶಿಕ್ಷಣ ಇಲಾಖೆ
ದ.ಕ. ಬಿಲ್ಲಾ ಪಂಚಾಯತ್ ಸಂಖ್ಯೆ:574/06.